



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಬುಧವಾರ, ೧೬, ಅಕ್ಟೋಬರ್, ೨೦೨೪ (ಆಶ್ವಯುಜ, ೨೪, ಶಕವರ್ಷ, ೧೯೪೬) BENGALURU, WEDNESDAY, 16, OCTOBER, 2024 (AASHWAYUJA, 24, SHAKAVARSHA, 1946)	ಸಂ. ೪೬೬ No. 466
-----------------------	-------------------------------------------------------------------------------------------------------------------------------------------------	--------------------

## ಕರ್ನಾಟಕ ಸರ್ಕಾರ

ಕಡತ ಸಂಖ್ಯೆ: ನಅಇ 139 ಎಂಎಲ್‌ಆರ್ 2022(e)

ಕರ್ನಾಟಕ ಸರ್ಕಾರ ಸಚಿವಾಲಯ,  
ವಿಕಾಸ ಸೌಧ,  
ಬೆಂಗಳೂರು, ದಿನಾಂಕ: 16/10/2024.

### ಅಧಿಸೂಚನೆ

ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ರ ಸೆಕ್ಷನ್-3, 4 ಮತ್ತು 503 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಘನತೆವೆತ್ತ ಕರ್ನಾಟಕ ರಾಜ್ಯಪಾಲರು ಈ ಕೆಳಗಿನವುಗಳನ್ನು ಗಮನಿಸಿ ಅಂದರೆ:

1. ಅಂಥ ಪ್ರದೇಶದ ಜನಸಂಖ್ಯೆ ಮೂರು ಲಕ್ಷಕ್ಕಿಂತ ಕಡಿಮೆಯಿಲ್ಲದ ಹೊರತು;
2. ಅಂಥ ಪ್ರದೇಶದಲ್ಲಿನ ಜನಸಂಖ್ಯೆಯ ಸಾಂದ್ರತೆಯು ಒಂದು ಚದರ ಕಿಲೋಮೀಟರ್ ಪ್ರದೇಶಕ್ಕೆ ಮೂರು ಸಾವಿರ ನಿವಾಸಿಗಳಿಗಿಂತ ಕಡಿಮೆಯಿಲ್ಲದ ಹೊರತು;
3. ಹಿಂದಿನ ನಿಕಟಪೂರ್ವ ಜನಗಣತಿಯಲ್ಲಿ ಅಂಥ ಪ್ರದೇಶದಿಂದ ಸ್ಥಳೀಯ ಆಡಳಿತಕ್ಕಾಗಿ ತೆರಿಗೆ ಮತ್ತು ತೆರಿಗೆಯಿಲ್ಲದ ಇತರ ಸಂಪನ್ಮೂಲಗಳಿಂದ ಉತ್ಪಾದಿತವಾದ ರಾಜಸ್ವ ವಾರ್ಷಿಕ ಆರು ಕೋಟಿ ರೂಪಾಯಿಗಳು ಅಥವಾ ವಾರ್ಷಿಕ ತಲಾ ಒಬ್ಬನಿಗೆ ಎರಡು ನೂರು ರೂಪಾಯಿಗಳ ದರದಂತೆ ಲೆಕ್ಕ ಹಾಕಲಾದ ಮೊತ್ತ ಇವೆರಡರಲ್ಲಿ ಯಾವುದು ಹೆಚ್ಚೋ ಆ ಮೊತ್ತಕ್ಕಿಂತ ಕಡಿಮೆಯಿರದ ಹೊರತು;
4. ಅಂಥ ಪ್ರದೇಶದಲ್ಲಿ ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗದ ಶೇಕಡಾವಾರು ಒಟ್ಟು ಉದ್ಯೋಗದ ಶೇಕಡ ಐವತ್ತಕ್ಕಿಂತ ಕಡಿಮೆಯಿಲ್ಲದ ಹೊರತು.

ಶೆಡ್ಯೂಲ್-ಬಿ ಯಲ್ಲಿ ನಿರ್ದಿಷ್ಟಪಡಿಸಲಾದ ಪರಿಮಿತಿಯುಳ್ಳ ಶೆಡ್ಯೂಲ್-ಎ ರಲ್ಲಿನ ರಾಯಚೂರು ಜಿಲ್ಲೆಯ "ರಾಯಚೂರು ನಗರಸಭೆ ಪ್ರದೇಶ" ವನ್ನು ಈ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರುವಂತೆ ಆಡಳಿತಾತ್ಮಕ ದೃಷ್ಟಿಯಿಂದ "ದೊಡ್ಡ ನಗರ ಪ್ರದೇಶ" ಎಂದು ಉದ್ಯೋಷಿಸಿ, ಸದರಿ ದೊಡ್ಡ ನಗರ ಪ್ರದೇಶವನ್ನು "ರಾಯಚೂರು ಮಹಾನಗರ ಪಾಲಿಕೆ" ಎಂದು ಸಹ ಪದನಾಮೀಕರಿಸಲು ಹಾಗೂ ಸದರಿ ದೊಡ್ಡ ನಗರ ಪ್ರದೇಶಕ್ಕೆ "ಮಹಾನಗರ ಪಾಲಿಕೆ"ಯನ್ನು ಸ್ಥಾಪಿಸಲು ಉದ್ದೇಶಿಸಿರುತ್ತಾರೆ.

ಈ ಅಧಿಸೂಚನೆಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಈ ಬಗ್ಗೆ ಯಾವುದೇ ಆಕ್ಷೇಪಣೆ/ಸಲಹೆಗಳನ್ನು ಸಲ್ಲಿಸಲು ಇಚ್ಛಿಸುವ ಎಲ್ಲಾ ವ್ಯಕ್ತಿಗಳು ಅದನ್ನು ಲಿಖಿತದಲ್ಲಿ ಕಾರಣಸಹಿತವಾಗಿ ಸದರಿ ಅಧಿಸೂಚನೆಯನ್ನು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, 9ನೇ ಮಹಡಿ, ವಿ.ವಿ.ಗೋಪುರ, ಬೆಂಗಳೂರು ಇವರಿಗೆ ಸಲ್ಲಿಸಬೇಕೆಂದು ಹಾಗೂ ಅಧಿಸೂಚನೆಯನ್ನು ಸದರಿ ಅವಧಿಯ ತರುವಾಯ ನಿಗದಿತ ಸಮಯದಲ್ಲಿ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ತಿಳಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ  
ಮತ್ತು ಅವರ ಹೆಸರಿನಲ್ಲಿ,  
(ಟಿ ಮಂಜುನಾಥ)  
ಸರ್ಕಾರದ ಅಧೀನ ಕಾರ್ಯದರ್ಶಿ,  
ನಗರಾಭಿವೃದ್ಧಿ ಇಲಾಖೆ

**ಕಡತ ಸಂಖ್ಯೆ: ನಅಇ 139 ಎಂಎಲ್‌ಆರ್ 2022(e)**

**ಶೆಡ್ಯೂಲ್ - ಎ**

ಜಿಲ್ಲೆ	ಮೇಲ್ವರ್ಗೀಕರಿಸಲಾಗುವ ಸ್ಥಳೀಯ ಸಂಸ್ಥೆ ಹೆಸರು	ಸೇರ್ಪಡೆಗೊಳಿಸಲಾಗುವ ಪ್ರದೇಶಗಳು	ಒಟ್ಟು ಪ್ರದೇಶ
ರಾಯಚೂರು	ರಾಯಚೂರು ನಗರಸಭೆ	ಹಾಲಿ ರಾಯಚೂರು ನಗರಸಭೆ	43.85 ಚದರ ಕಿ.ಮೀ.

**ಷೆಡ್ಯೂಲ್ - ಬಿ**

ಹಾಲಿ ರಾಯಚೂರು ನಗರಸಭೆ ವ್ಯಾಪ್ತಿಯ ಸರಹದ್ದು

(ಟಿ ಮಂಜುನಾಥ)  
ಸರ್ಕಾರದ ಅಧೀನ ಕಾರ್ಯದರ್ಶಿ  
ನಗರಾಭಿವೃದ್ಧಿ ಇಲಾಖೆ

**GOVERNMENT OF KARNATAKA****No.UDD 139 MLR 2022(e).**

Karnataka Government Secretariat,  
Vikasa Soudha,  
Bengaluru, **dated 16/10/2024.**

**NOTIFICATION**

In exercise of the powers conferred by the Section-3, 4 and 503 of the Karnataka Municipal Corporations Act, 1976, the 'City Municipal Area of Raichur' of Raichur District proposed to be declared as "Larger Urban Area" as mentioned in the Schedule "A" along with boundaries mentioned in the Schedule "B" is hereby proposed to be declared as the "Larger Urban Area of Raichur" and further "The Corporation of the City of Raichur" with effect from the date of publishing this Notification in the Official Gazette by His Excellency, the Governor of Karnataka for the purpose of administration having regard to:

- i. The population of such area is not less than three lakhs;
- ii. The density of population in such area is not less than three thousand inhabitants to one square kilometer of area;
- iii. The revenue generated for local administration from such area from tax and non-tax sources in the year of the last preceding census is not less than rupees six crores per annum or a sum calculated at the rate of rupees two hundred per capita per annum, whichever is higher;
- iv. The percentage of employment in non-agricultural activities is not less than fifty per cent of the total employment.

The notification is hereby published for the information of the Public. All the persons, who would like to file any objection/suggestion to this Notification are hereby required to submit the same with reasons in writing to the Director, Directorate of Municipal Administration, 9<sup>th</sup> Floor, V.V.Tower, Bengaluru within 30 days from publication of this Notification in the Official Gazette. Further, Notification will be taken up for final consideration after the mentioned period of 30 days.

By Order and in the name of the  
Governor of Karnataka,  
**(T Manjunath)**  
Under Secretary to Government,  
Urban Development Department

No.UDD 139 MLR 2022(e).

**Schedule - A**

District	ULB being upgraded	Areas being included	Total area
1	2	3	4
Raichur	Raichur City Municipal Council	Present Raichur City Municipal Council	43.85 Sq. K.Mtrs

**SCHEDULE-B**

Boundaries of present Raichur City Municipal Council Area.

**(T Manjunath)**

Under Secretary to Government,  
Urban Development Department